



ಕರ್ನಾಟಕ ಸರ್ಕಾರ

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ

SRI CHAMARAJENDRA HOSPITAL CAMPUS, HASSAN

Website: www.hims-hassan.org Phone/Fax No.08172-231699, 231599, Email:directorhims@yahoo.com



ಸಂಖ್ಯೆ : ಹಿಮ್/ನಿಆಶಾ/(ಕ.ನಿ ಹಾಗೂ ಇತರೆ)/09/2020-21

ದಿನಾಂಕ: .08.2023

## ದರಪಟ್ಟಿ ಅಧಿಸೂಚನೆ

ವಿಷಯ: ಸಂಸ್ಥೆಯಲ್ಲಿ ಸರ್ಕಾರದ ಹಂತದಲ್ಲಿ ನಡೆಯುವ ವಿಡಿಯೋ ಕಾನ್ಫರೆನ್ಸ್ ಸಭೆಗಳಿಗೆ Zoom App ತಂತ್ರಜ್ಞಾನವನ್ನು ಒಂದು ವರ್ಷದ ಅವಧಿಗೆ ನವೀಕರಣಗೊಳಿಸುವ ಬಗ್ಗೆ.

ಉಲ್ಲೇಖ: ಕಛೇರಿ ಟಿಪ್ಪಣಿ ಅನುಮೋದನೆ ದಿನಾಂಕ:22.08.2023

\*-\*-\*

ಸಂಸ್ಥೆಯಲ್ಲಿ ಸರ್ಕಾರದ ಹಂತದಲ್ಲಿ ನಡೆಯುವ ವಿಡಿಯೋ ಕಾನ್ಫರೆನ್ಸ್ ಸಭೆಗಳಿಗೆ Zoom App ತಂತ್ರಜ್ಞಾನವನ್ನು ಒಂದು ವರ್ಷದ ಅವಧಿಗೆ ನವೀಕರಣಗೊಳಿಸುವ ಸಂಬಂಧ, ಅಧಿಕೃತ ಸಂಸ್ಥೆಗಳಿಂದ ದರಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ಈ ಕೆಳಗಿನ ಷರತ್ತಿಗೊಳಪಟ್ಟು ತಮ್ಮ ದರಗಳನ್ನು ಈ ಅಧಿಸೂಚನೆ ಜೊತೆಗೆ ಲಗತ್ತಿಸಿದ ನಮೂನೆ (Formate of Quotations) ನಲ್ಲಿ ದಿನಾಂಕ: .09.2023 ರಂದು ಸಾಯಂಕಾಲ : 5.00 ಗಂಟೆಯ ಒಳಗಾಗಿ ಈ ಕಛೇರಿಗೆ ತಲುಪುವಂತೆ ಸಲ್ಲಿಸತಕ್ಕದ್ದು.

ಕ್ರ.ಸ	ವಿವರ
01	02
1	Zoom App Specification : All the benefits of free, Plus: Host up to 100 participants, increase participants up to 1000 with large meeting add-on, group meeting for up to 30 hours, social media streaming 1 GB cloud recording (per licence).

### ದರಪಟ್ಟಿ ಸಲ್ಲಿಸುವ ಸಂಸ್ಥೆಗಳಿಗೆ ಷರತ್ತು ಹಾಗೂ ನಿಬಂಧನೆಗಳು

1. ತಾವು ನಮೂದಿಸಿದ ದರವು ಯಾವುದೇ ಕಾರಣಕ್ಕೂ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿಗೆ ಯಾಗಿರಕೂಡದು.
2. ಸದರಿ ದರಗಳನ್ನು ಯಾವುದೇ ಕಾರಣ ನೀಡದೇ ತಿರಸ್ಕರಿಸುವ ಹಕ್ಕನ್ನು ನಿರ್ದೇಶಕರು, ಹಿಮ್, ಹಾಸನ ಇವರಿಗೆ ಕಾಯ್ದಿರಿಸಲಾಗಿದೆ.
3. ಸದರಿ ವಸ್ತುಗಳ ಖರೀದಿಯು ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮ 1999ರ ಮತ್ತು 2000 ನಿಯಮಗಳಿಗೆ ಒಳಪಟ್ಟಿರುತ್ತದೆ.
4. ದರಪಟ್ಟಿಯೊಂದಿಗೆ ಕಡ್ಡಾಯವಾಗಿ ಸಂಸ್ಥೆಯ ನೋಂದಾಣಿ (Registration) ಪ್ರತಿ, GST ನೋಂದಾಣಿ ಮತ್ತು ಪಾನ್ ಕಾರ್ಡ್ ಪ್ರತಿಗಳನ್ನು ಲಗತ್ತಿಸತಕ್ಕದ್ದು.
5. ಮೂಲ ತಯಾರಿಕರಿಂದ ಪಡೆದ ಪರವಾನಗೆ ಪತ್ರ.
6. ಸೀಲು ಮಾಡಿದ ಲಕೋಟೆಯ ಮೇಲೆ "Quotation ಸಂಸ್ಥೆಯಲ್ಲಿ ಸರ್ಕಾರದ ಹಂತದಲ್ಲಿ ನಡೆಯುವ ವಿಡಿಯೋ ಕಾನ್ಫರೆನ್ಸ್ ಸಭೆಗಳಿಗೆ Zoom App ತಂತ್ರಜ್ಞಾನವನ್ನು ಒಂದು ವರ್ಷದ ಅವಧಿಗೆ ನವೀಕರಣಗೊಳಿಸುವ ಬಗ್ಗೆ" ಎಂದು ತಪ್ಪದೆ ನಮೂದಿಸತಕ್ಕದ್ದು.

ಮುಖ್ಯ ಆಡಳಿತಾಧಿಕಾರಿ,  
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ,  
ಹಾಸನ.

30/8/2023

ಪ್ರತಿಯನ್ನು ಈ ಕೆಳಕಂಡ ಅಧಿಕಾರಿಗಳ ಮಾಹಿತಿಗಾಗಿ ಹಾಗೂ ವ್ಯಾಪಕ ಪ್ರಚಾರಕ್ಕಾಗಿ ವಂದನೆಗಳೊಂದಿಗೆ ಸಲ್ಲಿಸಲಾಗುತ್ತಿದೆ.

- 1) ಜಿಲ್ಲಾಧಿಕಾರಿಗಳು, ಹಾಸನ ಜಿಲ್ಲೆ, ಹಾಸನ.
- 2) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೂ, ಜಿಲ್ಲಾ ಪಂಚಾಯತ್, ಹಾಸನ.
- 3) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಹಾಸನ.
- 4) ತಹಶೀಲ್ದಾರರು /ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಸನ
- 5) ಕಾರ್ಯಪಾಲಕ ಅಭಿಯಂತರರು,ಲೋಕೋಪಯೋಗಿ ಇಲಾಖೆ,ಹಾಸನ ವಿಭಾಗ , ಹಾಸನ.
- 6) ಕರ್ನಾಟಕ ರಾಜ್ಯ ಸರ್ಕಾರಿ ಗ್ರಾಹಕರ ಮಹಾಮಂಡಳಿ ನಿಯಮಿತ,ಹಾಸನ ಶಾಖೆ,ಶೃತಿ ಕಾಂಪ್ಲೆಕ್ಸ್, ಅರಳಿಕಟ್ಟೆ ಸರ್ಕಲ್, ಸಾಲಗಾಮೆ ರಸ್ತೆ, ಹಾಸನ-573201
- 7) ಸೂಚನಾಫಲಕ , ಹೊಸ ಬೋಧಕ ಆಸ್ಪತ್ರೆ, ಹಿಮ್ಮ, ಹಾಸನ ಮತ್ತು ವೈದ್ಯಕೀಯ ಕಾಲೇಜು, ಹಿಮ್ಮ, ಹಾಸನ.
- 8) ಸಿಸ್ಟಮ್ ಇಂಜಿನಿಯರ್, ಬೋಧಕ ಆಸ್ಪತ್ರೆ, ಹಿಮ್ಮ, ಹಾಸನ.

### FORMATE OF QUOTATION

Sl. No.	Description of Goods / Equipment	Brief Specification	Quantity	Unit rate (Rs.)	Total amount (in Figure)
1					
2					
3					
4					
5					
6					

(Note: Price of the Items quoted including all charges)

Gross Total cost: Rs. \_\_\_\_\_ (In figure)

Rs. \_\_\_\_\_ (In words)

1) We agree to supply the above goods in accordance with the technical specifications for a total contract price of Rs. \_\_\_\_\_ (in figures) (Rs. \_\_\_\_\_ (in words), within the period specified in the invitation for quotation.

2) We also confirm that the normal commercial warranty /guarantee of \_\_\_\_\_ months shall apply to the offered goods.

Name: \_\_\_\_\_

Signature: \_\_\_\_\_

Date: \_\_\_\_\_